



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು
ವಿಶೇಷ ರಾಜ್ಯ ಪತ್ರಿಕೆ

ಭಾಗ - ೪ಎ Part - IV A	ಬೆಂಗಳೂರು, ಗುರುವಾರ, ೧೨, ಆಗಸ್ಟ್, ೨೦೨೧ (ಶ್ರಾವಣ, ೨೧, ಶಕವರ್ಷ, ೧೯೪೩) BENGALURU, THURSDAY, 12, AUGUST, 2021 (SHRAVANA, 21, SHAKAVARSHA, 1943)	ನಂ. ೭೩೮ No. 738
-------------------------	---	--------------------

DEPARTMENT OF PARLIAMENTARY AFFAIRS AND LEGISLATION SECRETARIAT

NOTIFICATION

NO: DPAL 24 SHASANA 2021, BENGALURU, DATED:12.08.2021

The Karnataka Town and Country Planning (Second Amendment) Ordinance, 2021 ಇದಕ್ಕೆ 2021ರ ಆಗಸ್ಟ್ ತಿಂಗಳ 10ನೇ ದಿನಾಂಕದಂದು ರಾಜ್ಯಪಾಲರ ಒಪ್ಪಿಗೆ ದೊರೆತಿದ್ದು, ಸಾಮಾನ್ಯ ತಿಳುವಳಿಕೆಗಾಗಿ ಇದನ್ನು **2021ರ ಕರ್ನಾಟಕ ಅಧ್ಯಾದೇಶ ಸಂಖ್ಯೆ: 07** ಎಂಬುದಾಗಿ **ದಿನಾಂಕ: 12.08.2021ರ** ಕರ್ನಾಟಕ ರಾಜ್ಯಪತ್ರದ ವಿಶೇಷ ರಾಜ್ಯಪತ್ರಿಕೆ (ಭಾಗ-IV) ಯಲ್ಲಿ ಪ್ರಕಟಿಸಬೇಕೆಂದು ಆದೇಶಿಸಲಾಗಿದೆ,-

KARNATAKA ORDINANCE NO. 07 OF 2021

THE KARNATAKA TOWN AND COUNTRY PLANNING (SECOND AMENDMENT) ORDINANCE, 2021

(Promulgated by the Governor of Karnataka in the seventy second year of the Republic of India and First published in the Karnataka Gazette Extra-ordinary on the 12th day of August, 2021)

An Ordinance to amend the Karnataka Town and Country Planning Act, 1961.

Whereas the Karnataka Legislative Assembly and the Karnataka Legislative Council are not in session and the Governor of Karnataka is satisfied that the circumstances exist which render it necessary for him to take immediate action to promulgate the Ordinance for the purposes hereinafter appearing;

Now, therefore, in exercise of the powers conferred by clause (1) of Article 213 of the Constitution of India, the Governor of Karnataka is pleased to promulgate the following Ordinance, namely:-

1. Short title and commencement.- (1) This Ordinance may be called the Karnataka Town and Country Planning (Second Amendment) Ordinance, 2021.

(2) It shall come into force at once.

(೧)

2. Insertion of new sections 4-I, 4-J and 4-K.- After section 4-H of the Karnataka Town and Country Planning Act, 1961 (Karnataka Act 11 of 1963) (hereinafter referred to as the Principal Act), the following shall be inserted, namely:-

“4-I. Town and country planning officer for local authority.- (1) In respect of Planning Authority defined under sub-clause (b) of clause (7) of section 2, at the time of constituting the authority, the State Government in consultation with the Director of Town and Country planning, shall designate an officer not below the rank of Assistant Director from the department of Town and Country Planning, who must be a holder of Bachelor’s degree or Master’s degree in Town Planning as Town and country planning officer cum member secretary.

(2) The officer designated under sub-section (1) shall be subordinate to the Director of Town and Country planning and exercise the powers and perform functions specified in sub-section (3) and (4) and shall co-ordinate and assist the functions of the planning authority, subject to the general control and supervision of the Director.

(3) The officer designated shall exercise the powers and discharge the functions of the Member Secretary of the Planning Authority in respect of section 5 to section 13 of the Act.

(4) The officer designated shall carry out survey of the planning area, prepare an existing-land-use map and master plan for the local planning area and forward the same to the Planning Authority.

(5) The expenditure incurred towards the preparation of master plan shall be borne by the local authority as specified under section 68-A of the Act.

4-J. Functions of the Planning Authority.- (1) The functions of the Planning Authority shall be as follows, namely:-

- (i) preparing plan, promoting and regulating the orderly growth of urban and rural area, including land use;
- (ii) circulation, preparation and implementation of the master plan; and
- (iii) preparing and execution of town planning schemes and development schemes and securing the development of the local planning area.

(2) To carry out the functions specified under sub-section (1), the Planning Authority shall have the power to undertake study and survey, acquire, hold, manage and dispose of moveable and immovable property within the local planning area, to carry out

building, engineering and other operations and generally to do all things necessary or expedient for the purpose of such development and for purposes incidental thereto.

4-K. Development of land in an area other than the local planning area.- (1)

Any person intending to carry out development on any land in an area other than the local planning area as notified under section 4-A, shall make an application in writing to the local authority for permission in such form and containing such particulars and with such documents as may be specified in the regulations.

(2) The local authority shall, before according permission under sub-section (1), shall obtain prior approval of the Director of Town and Country planning or any subordinate officer not below the rank of Assistant Director of Town Planning, authorised by him.

(3) The State Government shall notify the regulations for development, including earmarking space for parks, civic amenities and utilities for such areas, in consultation with the Director of Town and Country planning.

(4) The Director of Town and Country planning may authorize his subordinate officer not below the rank of Assistant Director of Town Planning, for the regulation of such developments.

(5) The regulations notified by the Government under sub-section (3) shall be applicable to the respective jurisdiction of the local authority in such area.

(6) The Director of Town and Country planning may levy a fee for development as notified by the Government, from time to time.

(7) The fee collected under sub-section (6) shall be remitted to the consolidated fund of the State.

(8) Wherever the planning areas are declared under section 4-A, till the constitution of the Planning Authority under section 4-C, the local authority shall obtain prior approval of the Director of Town and Country planning or any subordinate officer not below the rank of Assistant Director of Town Planning, authorised by him, before according permission under sub-section (1).

(9) Where any development of land has been carried out,-

(a) without permission under this section; and

(b) in contravention of any permission granted or any condition subject to which permission has been granted.

the local authority shall exercise the powers as under the relevant laws time being in force to initiate appropriate action.

(10) Where local planning area is not declared under section 4-A, in such areas,-

(a) the department of Town and Country planning shall provide the village extension plan for development and opinion for diversion of land uses under the provisions of this Act and the Karnataka Land Revenue Act, 1964 as notified by the Government.

(b) the Director of Town and Country planning or the officer authorized by him not below the rank of Assistant Director of Town Planning, who must be a holder of Bachelor's degree or Master's degree in Town Planning, may prepare village or settlement extension plans sought by the Central or the State Government departments or Board, authority or body constituted by or under any law and owned or controlled by the State or the Central Government as mandated for areas notified for any State or Central Government schemes, where local planning area is not declared."

3. Amendment of section 14-B.- In the Principal Act, in section 14-B,-

(1) in sub-section (1),-

(a) after the words "The Planning Authority shall issue Development Rights" the words "in the form of Notional land" shall be inserted;

(b) after sub-section (1), the following proviso shall be inserted, namely:-

"Provided that, any 'Area' surrendered in the above manner before 03.06.2004 shall not be eligible for Development Rights"

(2) for sub-section (3), the following shall be substituted, namely:-

"(3) No Development Rights shall be granted under this section unless the Public Authority deposits the amount with Planning Authority equal to ten percent of the market value of the area required:

Provided that, the Local Authority, State or Central Government Agencies for the development of affordable housing projects and slum redevelopment projects and Planning Authority are exempted from such deposition."

(3) for sub-section (4), the following shall be substituted, namely:-

"(4) (i) Whenever, the Public Authority intends to procure land for any public purpose under sub-section (1) it shall notify the details of the land to be surrendered to the Public Authority including the title, extent of the land and such other particulars in the prescribed form seeking the consent of the land owners or interested persons in the land to submit the claims to the Public Authority and invite any objections and suggestions from the land owners or interested persons and the public within sixty days from the date of publication of the notification in the Official Gazette, in two daily

newspapers which have wide circulation in the locality of such area of which one shall be in the Kannada language and same shall be placed on the notice board of the concerned Local Authority and in the offices of the Deputy Commissioner and same shall be uploaded on the website of the Public Authority.

(ii) for the purpose of seeking the consent of the land owners for Development Rights and enabling the Public Authority to determine the extent of land and building to be procured, it shall be lawful for any officer, either generally or specially authorised by the Public Authority in this behalf to,-

- (a) get the consent of the land owners for Development Rights;
- (b) enter upon and survey and take levels of any land and building in such locality;
- (c) do all other acts necessary to ascertain whether the land is adapted for such purpose;
- (d) set out the boundaries of the land or building proposed to be taken and the intended line of the work, if any, proposed to be made thereon;
- (e) mark such levels, boundaries and line by placing marks and cutting trenches and where otherwise the survey cannot be completed and the levels taken and the boundaries and line marked; and
- (f) verify the remaining lands rendered unfit for beneficial use of the land owners.

(iii) The Public authority shall verify the claims submitted by the land owners and pass orders and obtain the registered relinquishment deeds from the eligible land owners:

Provided that, in case the land owner or interested persons submit the claim to surrender the remaining portion of the land notified under clause (i) as the land is rendered unfit for the beneficial use of the land owner or interested persons, the Public Authority shall conduct the enquiry and pass suitable order to procure the remaining portion of the land and obtain the registered relinquishment deeds from the land owners.

(iv) The objection and suggestions received for the notification issued under clause (i) shall be verified by the Public Authority and proceedings shall be drawn on each of the objection and suggestion received and the decision recorded.

(v) On completion of verification of the claims of the land owners or interested person and the objection and suggestions received, the Public Authority shall pass provisional Acceptance order in the prescribed form stating the schedule of each of the parcel of the Area or building area to be surrendered to the Public Authority in the

registered relinquishment deed along with the market value of the land and the valuation of the building area to be surrendered and such other particulars for which Development Rights shall be granted and notify the provisional Acceptance order within ninety days from the date of notification issued under clause (i), in the Official Gazette and upload the Gazette copy of the provisional Acceptance order in the website of the Public Authority .

(vi) On publication of the provisional Acceptance order, the relinquishment deeds shall be obtained from the owners and interested persons of the Area in favour of the Public Authority. The final Acceptance order shall be notified within sixty days from the date of publication of provisional Acceptance order. The final acceptance order shall only contain those land owners whose names have been published in the provisional Acceptance order and who have relinquished the Area as specified in the provisional Acceptance order.

(vii) The Public Authority shall transmit the Gazette copy of the Final Acceptance order published under clause (v) either online or otherwise to the Planning authority within seven days from date of notifying the Final Acceptance order in the Official Gazette and seek the Planning Authority to issue the Development Rights to the eligible land owners listed in the acceptance order with an intimation to the Public Authority.

(viii) On receipt of the Acceptance order from the Public authority, the Planning Authority shall, after verification that no Transferable Development Right has been issued before by any Public Authority on the same parcel of land, within thirty days from the date of receipt of the acceptance order issue Development Right Certificate to the owner in the prescribed form, under intimation to the Public authority specifying the extent of notional land as Development rights admissible subject to such terms and conditions as may be prescribed. Any liability with respect to the issue of Development right arising out of the action of the Public Authority under clauses (i) to (vi) shall be limited to the Public Authority and the Planning Authority shall not be held responsible for the same.”

(4) sub-section (9), shall be omitted.

(5) in sub-section (12), at the end, the words “or as notified by the Government” shall be inserted.

(6) for sub-section (13), the following shall be substituted, namely:-

“(13) The Development rights may be utilized within the same plot or in other area in the same Local Planning area or as notified by the Government, by the owner or the owner of such Development Rights may transfer the Development rights to a transferee as Transferable Development Rights which may be sold or utilized in any area as prescribed within the Local Planning Area or as notified by the Government.”

(7) in sub-section (19),-

(a) after the words "Planning Authority" the words "and Public Authority" shall be inserted; and

(b) at the end, the following shall be inserted, namely:-

"and for stocking, banking and trading of Development Rights or Transferrable Development Rights in the State."

(8) in sub-section (22), for the words "order of the Planning Authority" the words "decision of the Public Authority or Planning Authority" shall be substituted.

(9) in sub-section (24), after the words "The Member Secretary of the Planning Authority" the words "or the Chief Executive Officer of the Public Authority, as the case may be," shall be inserted.

(10) for the Table and the entries relating thereto, the following shall be substituted, namely:-

"Table

[See sub section (1)]

QUANTUM OF DEVELOPMENT RIGHTS PERMITTED

Sl. No.	Area Surrendered	Development Rights permitted
1	Land Development Rights	
	<p>(i) Any road widening/any road formation as proposed in Master Plan or as proposed by the Local Authority or Developing Authority.</p> <p>(ii) Any Infrastructure Projects approved by the Government (Transportation, Water Supply, Sewage, Electricity, etc.).</p> <p>(iii) Providing for parking, Parks, playgrounds, and open spaces, or any other public places proposed in the Master Plan or proposed by Local Authority and redevelopment projects on private land</p>	<p>DR in the form of notional land which shall be equal to two times of the Area surrendered.</p>

	(iv) Providing EWS/LIG/affordable housing/Slum redevelopment project on private land (v) Any other public purpose notified by the Government from time to time.	
2	Building Development Rights	
a.	All types of buildings. (The Area considered for quantum of Development Rights shall be the Area surrendered limited to the allowable Floor Area Ratio (FAR) for such building area.)	Development Rights in the form of notional land which shall be equal to one time the land area derived by dividing the value of the building / portion of the building surrendered, by the market value of the land / plot on which the building is situated. The method of valuation of building shall be as prescribed.

(11) after the Note of the Table, under the heading Explanation,-

(a) in clause (b), the words “This amount shall be equal to the market value of the area to be acquired” shall be omitted.

(b) for clause (k), the following shall be substituted, namely:-

“(k) “Transferable Development Rights” (TDR) means the Development Right in the form of notional land transferred by the owner to a transferee, which may be sold or disposed or utilized elsewhere in the Local Planning Area or any other area notified by the Government. The DR of the ‘Area’ surrendered in the form of Notional land, shall be permitted to be utilized as TDR, only after factorizing the market value of the originating plot and the receiving plot, as specified in the terms and conditions; and

(c) after clause (k), so substituted, the following shall be inserted, namely:-

“(1) “Transferred Development Rights Certificate” (TDRC) means the certificate of Development Rights transferred by the DRC holder as TDR. TDRC shall also be issued for the TDR transferred by any subsequent TDRC holder.”

**THAAWARCHAND GEHLOT
GOVERNOR OF KARNATAKA**

By Order and in the name of
the Governor of Karnataka,

(G. SRIDHAR)
Secretary to Government
Department of Parliamentary Affairs
and Legislation

ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ಸಂವ್ಯಶಾಇ 24 ಶಾಸನ 2021, ಬೆಂಗಳೂರು, ದಿನಾಂಕ: 12.08.2021

The Karnataka Official Language Act, 1963 (Karnataka Act 26 of 1963) ರ ಪ್ರಕರಣ 5-ಎ ರಡಿಯಲ್ಲಿ ರಾಜ್ಯಪಾಲರಿಂದ ಅಧಿಕೃತಗೊಳಿಸಿದ the Karnataka Town and Country Planning (Second Amendment) Ordinance, 2021 (Karnataka Ordinance 07 of 2021)ರ ಭಾಷಾಂತರವನ್ನು ಅಧಿಕೃತ ಕನ್ನಡ ಪಠ್ಯವೆಂದು ದಿನಾಂಕ: 12.08.2021ರ ಕರ್ನಾಟಕ ರಾಜ್ಯಪತ್ರದ ವಿಶೇಷ ರಾಜ್ಯಪತ್ರಿಕೆ (ಭಾಗ-IV) ಯಲ್ಲಿ ಪ್ರಕಟಿಸಬೇಕೆಂದು ಆದೇಶಿಸಲಾಗಿದೆ,-

2021 ರ ಕರ್ನಾಟಕ ಅಧ್ಯಾದೇಶ ಸಂಖ್ಯೆ: 07

ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ (ಎರಡನೇ ತಿದ್ದುಪಡಿ) ಅಧ್ಯಾದೇಶ, 2021

(ಭಾರತಗಣರಾಜ್ಯದ ಎಪ್ಪತ್ತೆರಡನೇ ವರ್ಷದಲ್ಲಿ ಕರ್ನಾಟಕ ರಾಜ್ಯಪಾಲರಿಂದ ಪ್ರಖ್ಯಾಪಿತವಾಗಿ 2021ರ ಆಗಸ್ಟ್ 12ನೇ ದಿನಾಂಕದಂದು ಕರ್ನಾಟಕ ರಾಜ್ಯಪತ್ರದ ವಿಶೇಷ ಸಂಚಿಕೆಯಲ್ಲಿ ಮೊದಲು ಪ್ರಕಟವಾಗಿದೆ)

ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ ಅಧಿನಿಯಮ, 1961ನ್ನು (1963ರ ಕರ್ನಾಟಕ ಅಧಿನಿಯಮ 11) ತಿದ್ದುಪಡಿ ಮಾಡಲು ಒಂದು ಅಧ್ಯಾದೇಶ.

ಕರ್ನಾಟಕ ವಿಧಾನಸಭೆ ಮತ್ತು ಕರ್ನಾಟಕ ವಿಧಾನ ಪರಿಷತ್ತು ಅಧಿವೇಶನದಲ್ಲಿ ಇಲ್ಲದಿರುವುದರಿಂದ ಮತ್ತು ಇಲ್ಲಿ ಇನ್ನು ಮುಂದೆ ಕಂಡುಬರುವ ಉದ್ದೇಶಗಳಿಗಾಗಿ ಅಧ್ಯಾದೇಶವನ್ನು ಪ್ರಖ್ಯಾಪಿಸಲು, ಶೀಘ್ರ ಕ್ರಮವನ್ನು ತೆಗೆದುಕೊಳ್ಳುವುದು ಅವಶ್ಯಗೊಳಿಸುವಂಥ ವಿದ್ಯಮಾನಗಳು ಉಂಟಾಗಿವೆಯೆಂದು ಕರ್ನಾಟಕದ ಮಾನ್ಯ ರಾಜ್ಯಪಾಲರಿಗೆ ಮನದಟ್ಟಾಗಿರುವುದರಿಂದ;

ಈಗ, ಭಾರತ ಸಂವಿಧಾನದ 213ನೇ ಅನುಚ್ಛೇದದ (1)ನೇ ಖಂಡದ ಮೂಲಕ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಕರ್ನಾಟಕದ ರಾಜ್ಯಪಾಲರು ಈ ಮುಂದಿನ ಅಧ್ಯಾದೇಶವನ್ನು ಪ್ರಖ್ಯಾಪಿಸಿದ್ದಾರೆ, ಎಂದರೆ:-

1. ಸಂಕ್ಷಿಪ್ತ ಹೆಸರು ಮತ್ತು ಪ್ರಾರಂಭ.- (1) ಈ ಅಧ್ಯಾದೇಶವನ್ನು ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ (ಎರಡನೇ ತಿದ್ದುಪಡಿ) ಅಧ್ಯಾದೇಶ, 2021 ಎಂದು ಕರೆಯತಕ್ಕದ್ದು.

(2) ಇದು, ಈ ಕೂಡಲೇ ಜಾರಿಗೆ ಬರತಕ್ಕದ್ದು.

2. 4-ಐ, 4-ಜೆ ಮತ್ತು 4-ಕೆ ಹೊಸ ಪ್ರಕರಣಗಳ ಸೇರ್ಪಡೆ.- ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ ಅಧಿನಿಯಮ, 1961ರ (1963 ಕರ್ನಾಟಕ ಅಧಿನಿಯಮ 11) (ಇದರಲ್ಲಿ ಇನ್ನುಮುಂದೆ ಮೂಲ ಅಧಿನಿಯಮವೆಂದು ಉಲ್ಲೇಖಿಸಲಾಗಿದೆ) 4-ಹೆಚ್ ಪ್ರಕರಣದ ತರುವಾಯ ಈ ಕೆಳಕಂಡವುಗಳನ್ನು ಸೇರಿಸತಕ್ಕದ್ದು, ಎಂದರೆ:-

"4-ಐ. ಸ್ಥಳೀಯ ಪ್ರಾಧಿಕಾರಕ್ಕಾಗಿ ಪಟ್ಟಣ ಮತ್ತು ಗ್ರಾಮಾಂತರ ಯೋಜನಾ ಅಧಿಕಾರಿ.- (1) 2ನೇ ಪ್ರಕರಣದ (7)ನೇ ಖಂಡದ (ಬಿ) ಉಪಖಂಡದಲ್ಲಿ ಪರಿಭಾಷಿಸಲಾದ ಯೋಜನಾ ಪ್ರಾಧಿಕಾರಕ್ಕೆ ಸಂಬಂಧಿಸಿದಂತೆ, ಪ್ರಾಧಿಕಾರವನ್ನು ರಚಿಸುವ ಸಮಯದಲ್ಲಿ, ರಾಜ್ಯ ಸರ್ಕಾರವು ಪಟ್ಟಣ ಮತ್ತು ಗ್ರಾಮಾಂತರ ಯೋಜನೆಯ ನಿರ್ದೇಶಕರೊಂದಿಗೆ ಸಮಾಲೋಚಿಸಿ, ಪಟ್ಟಣ ಮತ್ತು ಗ್ರಾಮಾಂತರ ಯೋಜನೆ ಇಲಾಖೆಯಿಂದ ಸಹಾಯಕ ನಿರ್ದೇಶಕರ ದರ್ಜೆಗಿಂತ ಕಡಿಮೆಯಿರದ, ನಗರ ಯೋಜನೆಯಲ್ಲಿ ಸ್ನಾತಕ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದಿರುವ ಒಬ್ಬ ಅಧಿಕಾರಿಯನ್ನು, ಪಟ್ಟಣ ಮತ್ತು ಗ್ರಾಮಾಂತರ ಯೋಜನೆ ಅಧಿಕಾರಿ ಮತ್ತು ಸದಸ್ಯ ಕಾರ್ಯದರ್ಶಿಯಾಗಿ ಗೊತ್ತುಪಡಿಸತಕ್ಕದ್ದು.

(2) (1)ನೇ ಉಪಪ್ರಕರಣದ ಅಡಿಯಲ್ಲಿ ಗೊತ್ತುಪಡಿಸಲಾದ ಅಧಿಕಾರಿಯು ಪಟ್ಟಣ ಮತ್ತು ಗ್ರಾಮಾಂತರ ಯೋಜನೆ ನಿರ್ದೇಶಕರ ಅಧೀನದಲ್ಲಿರತಕ್ಕದ್ದು ಮತ್ತು (3)ನೇ ಹಾಗೂ (4)ನೇ ಉಪಪ್ರಕರಣಗಳಲ್ಲಿ ನಿರ್ದಿಷ್ಟಪಡಿಸಲಾದ ಅಧಿಕಾರಗಳನ್ನು ಚಲಾಯಿಸತಕ್ಕದ್ದು ಮತ್ತು ಪ್ರಕಾರ್ಯಗಳನ್ನು ನೆರವೇರಿಸತಕ್ಕದ್ದು ಹಾಗೂ ನಿರ್ದೇಶಕರ ಸಾಮಾನ್ಯ ನಿಯಂತ್ರಣ ಮತ್ತು ಮೇಲ್ವಿಚಾರಣೆಗೆ ಒಳಪಟ್ಟು ಯೋಜನಾ ಪ್ರಾಧಿಕಾರದ ಪ್ರಕಾರ್ಯಗಳನ್ನು ಸಮನ್ವಯಗೊಳಿಸತಕ್ಕದ್ದು ಹಾಗೂ ನೆರವು ನೀಡತಕ್ಕದ್ದು.

(3) ಗೊತ್ತುಪಡಿಸಿದ ಅಧಿಕಾರಿಯು ಅಧಿನಿಯಮದ 5ನೇ ಪ್ರಕರಣದಿಂದ 13ನೇ ಪ್ರಕರಣಗಳಿಗೆ ಸಂಬಂಧಿಸಿದಂತೆ ಯೋಜನಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯ ಅಧಿಕಾರಗಳನ್ನು ಚಲಾಯಿಸತಕ್ಕದ್ದು ಮತ್ತು ಪ್ರಕಾರ್ಯಗಳನ್ನು ನಿರ್ವಹಿಸತಕ್ಕದ್ದು.

(4) ಗೊತ್ತುಪಡಿಸಿದ ಅಧಿಕಾರಿಯು ಯೋಜನಾ ಪ್ರದೇಶದ ಸರ್ವೆಕಾರ್ಯ ಕೈಗೊಂಡು, ಸ್ಥಳೀಯ ಯೋಜನಾ ಪ್ರದೇಶಕ್ಕಾಗಿ ಅಸ್ತಿತ್ವದಲ್ಲಿರುವ ಭೂ-ಬಳಕೆ ನಕ್ಷೆ ಮತ್ತು ಮಾಸ್ಟರ್ ಪ್ಲಾನನ್ನು ಸಿದ್ಧಪಡಿಸತಕ್ಕದ್ದು ಮತ್ತು ಅದನ್ನು ಯೋಜನಾ ಪ್ರಾಧಿಕಾರಕ್ಕೆ ಕಳುಹಿಸತಕ್ಕದ್ದು.

(5) ಮಾಸ್ಟರ್ ಪ್ಲಾನ್ ತಯಾರಿಸುವುದಕ್ಕಾಗಿ ತಗುಲಿದ ವೆಚ್ಚವನ್ನು ಅಧಿನಿಯಮದ 68-ಎ ಪ್ರಕರಣದ ಅಡಿಯಲ್ಲಿ ನಿರ್ದಿಷ್ಟಪಡಿಸಲಾದಂತೆ ಸ್ಥಳೀಯ ಪ್ರಾಧಿಕಾರದಿಂದ ಭರಿಸತಕ್ಕದ್ದು.

4-ಜೆ. ಯೋಜನಾ ಪ್ರಾಧಿಕಾರದ ಪ್ರಕಾರ್ಯಗಳು.- (1) ಯೋಜನಾ ಪ್ರಾಧಿಕಾರದ ಪ್ರಕಾರ್ಯಗಳು ಈ ಕೆಳಕಂಡಂತೆ ಇರತಕ್ಕದ್ದು, ಎಂದರೆ:-

(i) ಯೋಜನೆಯನ್ನು ಸಿದ್ಧಪಡಿಸುವುದು, ಭೂ ಬಳಕೆಯನ್ನು ಒಳಗೊಂಡಂತೆ, ಕ್ರಮಬದ್ಧವಾಗಿ ನಗರ ಮತ್ತು ಗ್ರಾಮೀಣ ಪ್ರದೇಶದ ಬೆಳವಣಿಗೆಯನ್ನು ಪ್ರೋತ್ಸಾಹಿಸುವುದು ಮತ್ತು ನಿಯಂತ್ರಿಸುವುದು;

(ii) ಮಾಸ್ಟರ್ ಪ್ಲಾನಿನ ಪ್ರಸರಣ, ತಯಾರಿಕೆ ಮತ್ತು ಅನುಷ್ಠಾನ; ಮತ್ತು

(iii) ಪಟ್ಟಣ ಯೋಜನಾ ಸ್ಕೀಮ್ ಗಳನ್ನು ಮತ್ತು ಅಭಿವೃದ್ಧಿ ಸ್ಕೀಮ್ ಗಳನ್ನು ತಯಾರಿಸುವುದು ಮತ್ತು ಕಾರ್ಯಗತಗೊಳಿಸುವುದು ಹಾಗೂ ಸ್ಥಳೀಯ ಯೋಜನಾ ಪ್ರದೇಶದ ಅಭಿವೃದ್ಧಿಯನ್ನು ಸುಭದ್ರಗೊಳಿಸುವುದು.

(2) (1)ನೇ ಉಪ-ಪ್ರಕರಣದ ಅಡಿಯಲ್ಲಿ ನಿರ್ದಿಷ್ಟಪಡಿಸಲಾದ ಪ್ರಕಾರ್ಯಗಳನ್ನು ನಿರ್ವಹಿಸಲು, ಸ್ಥಳೀಯ ಯೋಜನಾ ಪ್ರದೇಶದೊಳಗಿನ ಚರ ಮತ್ತು ಸ್ಥಿರ ಸ್ವತ್ತನ್ನು ಅಧ್ಯಯನ ಮತ್ತು ಸರ್ವೆ ಕಾರ್ಯ ಕೈಗೊಳ್ಳಲು, ಆರ್ಜಿಸಲು, ಧಾರಣ ಮಾಡಲು, ನಿರ್ವಹಿಸಲು ಮತ್ತು ವಿಲೇ ಮಾಡಲು, ಕೈಗೊಳ್ಳುವ ಅಧಿಕಾರವನ್ನು ಯೋಜನಾ ಪ್ರಾಧಿಕಾರವು ಹೊಂದಿರತಕ್ಕದ್ದು.

4-ಕೆ. ಸ್ಥಳೀಯ ಯೋಜನಾ ಪ್ರದೇಶವನ್ನು ಹೊರತುಪಡಿಸಿದ ಪ್ರದೇಶದಲ್ಲಿ ಭೂ-ಅಭಿವೃದ್ಧಿ.- (1) 4-ಎ ಪ್ರಕರಣದಡಿಯಲ್ಲಿ ಅಧಿಸೂಚಿಸಲಾದಂತೆ ಸ್ಥಳೀಯ ಯೋಜನಾ ಪ್ರದೇಶವನ್ನು ಹೊರತುಪಡಿಸಿದ ಯಾವುದೇ ಭೂಮಿಯ ಮೇಲೆ ಅಭಿವೃದ್ಧಿಯನ್ನು ಕೈಗೊಳ್ಳಲು ಉದ್ದೇಶಿಸಿರುವ ಯಾರೇ ವ್ಯಕ್ತಿಯು, ವಿನಿಯಮಗಳಲ್ಲಿ ನಿರ್ದಿಷ್ಟಪಡಿಸಬಹುದಾದ ಅಂಥ ನಮೂನೆಯಲ್ಲಿ ಮತ್ತು ಅಂಥ ವಿವರಗಳನ್ನು ಒಳಗೊಂಡಿರುವ ಹಾಗೂ ಅಂಥ ದಸ್ತಾವೇಜುಗಳೊಂದಿಗೆ ಅನುಮತಿಗಾಗಿ ಸ್ಥಳೀಯ ಪ್ರಾಧಿಕಾರಕ್ಕೆ ಲಿಖಿತದಲ್ಲಿ ಅರ್ಜಿಯನ್ನು ಸಲ್ಲಿಸತಕ್ಕದ್ದು;

(2) ಸ್ಥಳೀಯ ಪ್ರಾಧಿಕಾರವು (1)ನೇ ಉಪಪ್ರಕರಣದ ಮೇರೆಗೆ ಅನುಮತಿ ನೀಡುವ ಮೊದಲು ಪಟ್ಟಣ ಮತ್ತು ಗ್ರಾಮಾಂತರ ಯೋಜನಾ ನಿರ್ದೇಶಕರ ಅಥವಾ ಅವರಿಂದ ಅಧಿಕೃತಗೊಂಡ ನಗರ ಯೋಜನೆ ಸಹಾಯಕ ನಿರ್ದೇಶಕರ ದರ್ಜೆಗೆ ಕಡಿಮೆಯಲ್ಲದ ಯಾರೇ ಅಧೀನ ಅಧಿಕಾರಿಯ ಪೂರ್ವಾನುಮೋದನೆಯನ್ನು ಪಡೆಯತಕ್ಕದ್ದು.

(3) ರಾಜ್ಯ ಸರ್ಕಾರವು ಪಟ್ಟಣ ಮತ್ತು ಗ್ರಾಮಾಂತರ ಯೋಜನಾ ನಿರ್ದೇಶಕರೊಂದಿಗೆ ಸಮಾಲೋಚಿಸಿ ಅಂಥ ಪ್ರದೇಶಗಳಲ್ಲಿ ಉದ್ಯಾನವನಗಳು, ನಾಗರಿಕ ಸೌಕರ್ಯಗಳು ಹಾಗೂ ಉಪಯುಕ್ತತೆಗಳಿಗಾಗಿ ಸ್ಥಳವನ್ನು ಗುರುತಿಸುವುದನ್ನು ಸೇರಿದಂತೆ ಅಭಿವೃದ್ಧಿಗಾಗಿ ವಿನಿಯಮಗಳನ್ನು ಅಧಿಸೂಚಿಸತಕ್ಕದ್ದು.

(4) ಪಟ್ಟಣ ಮತ್ತು ಗ್ರಾಮಾಂತರ ಯೋಜನಾ ನಿರ್ದೇಶಕರು ಅಂಥ ಅಭಿವೃದ್ಧಿಗಳ ನಿಯಂತ್ರಣಕ್ಕಾಗಿ ನಗರ ಯೋಜನೆಯ ಸಹಾಯಕ ನಿರ್ದೇಶಕರ ದರ್ಜೆಗಿಂತ ಕಡಿಮೆಯಿರದ ತನ್ನ ಅಧೀನ ಅಧಿಕಾರಿಯನ್ನು ಅಧಿಕೃತಗೊಳಿಸಬಹುದು.

(5) (3)ನೇ ಉಪಪ್ರಕರಣದ ಮೇರೆಗೆ ಸರ್ಕಾರವು ಅಧಿಸೂಚಿಸಿದ ವಿನಿಯಮಗಳು ಅಂಥ ಪ್ರದೇಶದಲ್ಲಿನ ಸಂಬಂಧಪಟ್ಟ ಸ್ಥಳೀಯ ಪ್ರಾಧಿಕಾರದ ಅಧಿಕಾರ ವ್ಯಾಪ್ತಿಗೆ ಅನ್ವಯವಾಗತಕ್ಕದ್ದು.

(6) ಪಟ್ಟಣ ಮತ್ತು ಗ್ರಾಮಾಂತರ ಯೋಜನಾ ನಿರ್ದೇಶಕರು ಸರ್ಕಾರವು ಕಾಲಕಾಲಕ್ಕೆ ಅಧಿಸೂಚಿಸಿದ ಅಭಿವೃದ್ಧಿಗಾಗಿನ ಶುಲ್ಕವನ್ನು ವಿಧಿಸಬಹುದು;

(7) (6)ನೇ ಉಪಪ್ರಕರಣದ ಅಡಿಯಲ್ಲಿ ಸಂಗ್ರಹಿಸಲಾದ ಶುಲ್ಕವನ್ನು ರಾಜ್ಯ ಸಂಚಿತ ನಿಧಿಗೆ ಜಮೆ ಮಾಡತಕ್ಕದ್ದು.

(8) 4-ಎ ಪ್ರಕರಣದ ಮೇರೆಗೆ ಯೋಜನಾ ಪ್ರದೇಶಗಳನ್ನು ಘೋಷಿಸಿರುವ ಕಡೆಗಳಲ್ಲಿ, 4-ಸಿ ಪ್ರಕರಣದ ಮೇರೆಗೆ ಯೋಜನಾ ಪ್ರಾಧಿಕಾರವನ್ನು ರಚಿಸುವವರೆಗೆ, ಸ್ಥಳೀಯ ಪ್ರಾಧಿಕಾರವು (1)ನೇ ಉಪ-ಪ್ರಕರಣದ ಮೇರೆಗೆ ಅನುಮತಿ ನೀಡುವ ಮೊದಲು ಪಟ್ಟಣ ಮತ್ತು ಗ್ರಾಮಾಂತರ ಯೋಜನಾ ನಿರ್ದೇಶಕರ ಅಥವಾ ಅವರಿಂದ ಅಧಿಕೃತಗೊಂಡ ನಗರ ಯೋಜನೆಯ ಸಹಾಯಕ ನಿರ್ದೇಶಕರ ದರ್ಜೆಗಿಂತ ಕಡಿಮೆಯಿರದ ಯಾರೇ ಅಧೀನ ಅಧಿಕಾರಿಯ ಪೂರ್ವಾನುಮೋದನೆಯನ್ನು ಪಡೆಯತಕ್ಕದ್ದು.

(9) ಯಾವುದೇ ಭೂ ಅಭಿವೃದ್ಧಿ ಕಾರ್ಯವನ್ನು,-

(ಎ) ಈ ಪ್ರಕರಣದ ಮೇರೆಗೆ ಅನುಮತಿ ಪಡೆಯದೆ; ಮತ್ತು

(ಬಿ) ನೀಡಲಾದ ಯಾವುದೇ ಅನುಮತಿಯನ್ನು ಅಥವಾ ಯಾವ ಷರತ್ತುಗಳಿಗೊಳಪಟ್ಟು ಅನುಮತಿ ನೀಡಲಾಗಿದೆಯೋ ಆ ಯಾವುದೇ ಷರತ್ತುನ್ನು ಉಲ್ಲಂಘಿಸಿ,-

- ಕೈಗೊಂಡಲ್ಲಿ, ಸ್ಥಳೀಯ ಪ್ರಾಧಿಕಾರವು ಸೂಕ್ತ ಕ್ರಮವನ್ನಾರಂಭಿಸಲು ತತ್ಕಾಲದಲ್ಲಿ ಜಾರಿಯಲ್ಲಿರುವ ಸಂಬಂಧಪಟ್ಟ ಕಾನೂನುಗಳ ಅಡಿಯಲ್ಲಿರುವಂತೆ ಅಧಿಕಾರಗಳನ್ನು ಚಲಾಯಿಸತಕ್ಕದ್ದು.

(10) 4-ಎ ಪ್ರಕರಣದ ಅಡಿಯಲ್ಲಿ ಸ್ಥಳೀಯ ಯೋಜನಾ ಪ್ರದೇಶವೆಂದು ಘೋಷಿಸಿದಿರುವ ಅಂಥ ಪ್ರದೇಶಗಳಲ್ಲಿ,-

(ಎ) ಪಟ್ಟಣ ಮತ್ತು ಗ್ರಾಮಾಂತರ ಯೋಜನೆ ಇಲಾಖೆಯು ಸರ್ಕಾರವು ಅಧಿಸೂಚಿಸಿದಂತೆ, ಈ ಅಧಿನಿಯಮ ಹಾಗೂ ಕರ್ನಾಟಕ ಭೂ ಕಂದಾಯ ಅಧಿನಿಯಮ, 1964ರ ಉಪಬಂಧಗಳ ಅಡಿಯಲ್ಲಿ, ಅಭಿವೃದ್ಧಿಗಾಗಿ ಗ್ರಾಮ ವಿಸ್ತರಣಾ ಯೋಜನೆಯನ್ನು ಮತ್ತು ಭೂ ಬಳಕೆಗಳ ಪರಿವರ್ತನೆಗಾಗಿ ತಮ್ಮ ಅಭಿಪ್ರಾಯವನ್ನು ನೀಡತಕ್ಕದ್ದು;

(ಬಿ) ಪಟ್ಟಣ ಮತ್ತು ಗ್ರಾಮಾಂತರ ಯೋಜನಾ ನಿರ್ದೇಶಕರು ಅಥವಾ ಅವರಿಂದ ಅಧಿಕೃತಗೊಂಡ, ನಗರ ಯೋಜನೆ ಸಹಾಯಕ ನಿರ್ದೇಶಕರ ದರ್ಜೆಗಿಂತ ಕಡಿಮೆಯಿರದ, ನಗರ ಯೋಜನೆಯಲ್ಲಿ ಸ್ನಾತಕ ಪದವಿ ಅಥವಾ ಸ್ನಾತಕೋತ್ತರ ಪದವಿಯನ್ನು ಪಡೆದಿರುವ ಅಧಿಕಾರಿಯು, ಕೇಂದ್ರ ಅಥವಾ ರಾಜ್ಯ ಸರ್ಕಾರದ ಇಲಾಖೆಗಳು ಅಥವಾ ರಾಜ್ಯ ಅಥವಾ ಕೇಂದ್ರ ಸರ್ಕಾರದ ಮೂಲಕ ಅಥವಾ ಯಾವುದೇ ಕಾನೂನಿನ ಮೂಲಕ ಅಥವಾ ಅದರ ಅಡಿಯಲ್ಲಿ ರಚಿಸಲಾದ ರಾಜ್ಯ ಅಥವಾ ಕೇಂದ್ರ ಸರ್ಕಾರದ ಒಡತನ ಅಥವಾ ನಿಯಂತ್ರಣದಲ್ಲಿರುವ ಮಂಡಳಿ, ಪ್ರಾಧಿಕಾರ ಅಥವಾ ನಿಕಾಯವು ಕೋರುವ, ರಾಜ್ಯ ಅಥವಾ ಕೇಂದ್ರ ಸರ್ಕಾರದ ಯಾವುದೇ ಯೋಜನೆಗಳಿಗಾಗಿ ಅಧಿಸೂಚಿಸಿದ ಸ್ಥಳೀಯ ಯೋಜನಾ ಪ್ರದೇಶವು ಘೋಷಣೆಯಾಗದಿರುವ ಪ್ರದೇಶಗಳಿಗೆ ಕಡ್ಡಾಯಗೊಳಿಸಿರುವಂತೆ ಗ್ರಾಮೀಣ ಅಥವಾ ಭೂ ಕಂದಾಯ ವ್ಯವಸ್ಥೆ ವಿಸ್ತರಣಾ ಯೋಜನೆಯನ್ನು ಸಿದ್ಧಪಡಿಸಬಹುದು."

3. 14ಬಿ ಪ್ರಕರಣದ ತಿದ್ದುಪಡಿ.- ಮೂಲ ಅಧಿನಿಯಮದ 14ಬಿ ಪ್ರಕರಣದಲ್ಲಿ,-

(1) (1)ನೇ ಉಪ-ಪ್ರಕರಣದಲ್ಲಿ,-

(ಎ) "ಅಂಥ ವ್ಯಕ್ತಿಗಳಿಗೆ" ಎಂಬ ಪದಗಳ ತರುವಾಯ "ಕಾಲ್ಪನಿಕ ಭೂಮಿಯ ರೂಪದಲ್ಲಿ" ಎಂಬ ಪದಗಳನ್ನು ಸೇರಿಸತಕ್ಕದ್ದು;

(ಬಿ) (1)ನೇ ಉಪ-ಪ್ರಕರಣದ ತರುವಾಯ ಈ ಮುಂದಿನ ಪರಂತುಕವನ್ನು ಸೇರಿಸತಕ್ಕದ್ದು, ಎಂದರೆ:-

“ಪರಂತು, ದಿನಾಂಕ:03.06.2004ಕ್ಕಿಂತ ಮುಂಚೆ ಮೇಲಿನ ವಿಧಾನದಲ್ಲಿ ಬಿಟ್ಟುಕೊಡಲಾದ ಯಾವುದೇ “ಪ್ರದೇಶ”ವು ಅಭಿವೃದ್ಧಿ ಹಕ್ಕುಗಳಿಗಾಗಿ ಅರ್ಹವಾಗಿರತಕ್ಕದ್ದಲ್ಲ.”

(2) (3)ನೇ ಉಪ-ಪ್ರಕರಣದ ಬದಲಿಗೆ ಈ ಮುಂದಿನದನ್ನು ಪ್ರತಿಯೋಚಿಸತಕ್ಕದ್ದು, ಎಂದರೆ:-

“(3) ಸಾರ್ವಜನಿಕ ಪ್ರಾಧಿಕಾರವು ಅಗತ್ಯವಿರುವ ಭೂಮಿಯ ಮಾರುಕಟ್ಟೆ ಮೌಲ್ಯದ ಶೇಕಡ ಹತ್ತಕ್ಕೆ ಸಮಾನವಾದ ಮೊತ್ತವನ್ನು ಯೋಜನಾ ಪ್ರಾಧಿಕಾರದಲ್ಲಿ ಠೇವಣಿ ಮಾಡಿದ ಹೊರತು, ಈ ಪ್ರಕರಣದ ಅಡಿಯಲ್ಲಿ ಯಾವುದೇ ಅಭಿವೃದ್ಧಿ ಹಕ್ಕುಗಳನ್ನು ಮಂಜೂರು ಮಾಡತಕ್ಕದ್ದಲ್ಲ:

ಪರಂತು ಕೈಗೆಟಕುವ ಬೆಲೆಯ ವಸತಿ ಯೋಜನೆಗಳು ಮತ್ತು ಕೊಳಚೆ ಪ್ರದೇಶ ಪುನರಾಭಿವೃದ್ಧಿ ಯೋಜನೆಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಸ್ಥಳೀಯ ಪ್ರಾಧಿಕಾರ, ರಾಜ್ಯ ಅಥವಾ ಕೇಂದ್ರ ಸರ್ಕಾರದ ಏಜೆನ್ಸಿಗಳಿಗೆ ಹಾಗೂ ಯೋಜನಾ ಪ್ರಾಧಿಕಾರಕ್ಕೆ ಅಂಥ ಠೇವಣಿ ಮಾಡುವುದರಿಂದ ವಿನಾಯಿತಿಗೊಳಿಸಲಾಗಿದೆ.”

(3). (4)ನೇ ಉಪಪ್ರಕರಣದ ಬದಲಿಗೆ ಈ ಮುಂದಿನದನ್ನು ಪ್ರತಿಯೋಚಿಸತಕ್ಕದ್ದು, ಎಂದರೆ:-

“(4)(i) ಸಾರ್ವಜನಿಕ ಪ್ರಾಧಿಕಾರವು (1)ನೇ ಉಪಪ್ರಕರಣದ ಅಡಿಯಲ್ಲಿ ಯಾವುದೇ ಸಾರ್ವಜನಿಕ ಉದ್ದೇಶಕ್ಕಾಗಿ ಯಾವುದೇ ಭೂಮಿಯನ್ನು ಖರೀದಿಸಲು ಉದ್ದೇಶಿಸಿದಲ್ಲಿ, ಅದು ಆ ಭೂಮಿಯ ಹಕ್ಕುಸಾಮ್ಯ, ವಿಸ್ತೀರ್ಣ ಹಾಗೂ ಸಾರ್ವಜನಿಕ ಪ್ರಾಧಿಕಾರಕ್ಕೆ ಕ್ಲೇಮುಗಳನ್ನು ಸಲ್ಲಿಸುವ ಭೂ ಮಾಲೀಕರ ಅಥವಾ ಆ ಭೂಮಿಯಲ್ಲಿ ಹಿತಾಸಕ್ತಿ ಹೊಂದಿರುವ ವ್ಯಕ್ತಿಗಳ ಸಮ್ಮತಿಯನ್ನು ಕೊಡುವ ನಿಯಮಿಸಲಾದ ನಮೂನೆಯಲ್ಲಿನ ಅಂಥ ಇತರ ವಿವರಗಳನ್ನು ಒಳಗೊಂಡಂತೆ ಸಾರ್ವಜನಿಕ ಪ್ರಾಧಿಕಾರಕ್ಕೆ ಬಿಟ್ಟುಕೊಡುವ ಭೂಮಿಯ ವಿವರಗಳನ್ನು ಅಧಿಸೂಚಿಸತಕ್ಕದ್ದು ಮತ್ತು ಸರ್ಕಾರಿ ರಾಜ್ಯಪತ್ರದಲ್ಲಿ ಅಧಿಸೂಚನೆಯ ಪ್ರಕಟಣೆಯ ದಿನಾಂಕದಿಂದ ಅರವತ್ತು ದಿನಗಳೊಳಗೆ ಭೂ ಮಾಲೀಕರಿಂದ ಅಥವಾ ಹಿತಾಸಕ್ತಿಯುಳ್ಳ ವ್ಯಕ್ತಿಗಳಿಂದ ಹಾಗೂ ಸಾರ್ವಜನಿಕರಿಂದ ಯಾವುದೇ ಆಕ್ಷೇಪಣೆಗಳು ಹಾಗೂ ಸಲಹೆಗಳನ್ನು ಆಹ್ವಾನಿಸಿ, ಅಂಥ ಪ್ರದೇಶದ ಸ್ಥಳೀಯವಾಗಿ ವ್ಯಾಪಕ ಪ್ರಸಾರವುಳ್ಳ ಎರಡು ದಿನ ಪತ್ರಿಕೆಗಳಲ್ಲಿ ಪ್ರಕಟಿಸತಕ್ಕದ್ದು, ಆ ಪೈಕಿ ಒಂದು ಕನ್ನಡ ಭಾಷೆ ದಿನ ಪತ್ರಿಕೆಯಾಗಿರತಕ್ಕದ್ದು ಹಾಗೂ ಅದನ್ನು ಸಂಬಂಧಿತ ಸ್ಥಳೀಯ ಪ್ರಾಧಿಕಾರದ ಸೂಚನಾ ಫಲಕದ ಮೇಲೆ ಮತ್ತು ಜಿಲ್ಲಾಧಿಕಾರಿಗಳ ಕಛೇರಿಗಳಲ್ಲಿ ಹಾಕತಕ್ಕದ್ದು ಮತ್ತು ಅದನ್ನು ಸಾರ್ವಜನಿಕ ಪ್ರಾಧಿಕಾರದ ಜಾಲತಾಣದಲ್ಲಿ ಅಪ್ಲೋಡ್ ಮಾಡತಕ್ಕದ್ದು.

(ii) ಅಭಿವೃದ್ಧಿ ಹಕ್ಕುಗಳಿಗಾಗಿ ಭೂಮಾಲೀಕರ ಒಪ್ಪಿಗೆಯನ್ನು ಪಡೆಯುವ ಹಾಗೂ ಖರೀದಿಸಬೇಕಾದ ಭೂಮಿ ಮತ್ತು ಕಟ್ಟಡದ ವಿಸ್ತೀರ್ಣವನ್ನು ನಿರ್ಧರಿಸುವುದಕ್ಕಾಗಿ ಸಾರ್ವಜನಿಕ ಪ್ರಾಧಿಕಾರವನ್ನು ಸಶಕ್ತಗೊಳಿಸುವ ಉದ್ದೇಶದ ಕುರಿತು ಸಾರ್ವಜನಿಕ ಪ್ರಾಧಿಕಾರವು ಸಾಮಾನ್ಯವಾಗಿ ಅಥವಾ ವಿಶೇಷವಾಗಿ ಅಧಿಕೃತಗೊಳಿಸಿದ ಯಾರೇ ಅಧಿಕಾರಿಯು ಈ ಕೆಳಗಿನದನ್ನು ಮಾಡುವುದು ಕಾನೂನುಬದ್ಧವಾಗಿರತಕ್ಕದ್ದು,-

(ಎ) ಅಭಿವೃದ್ಧಿ ಹಕ್ಕುಗಳಿಗಾಗಿ ಭೂಮಾಲೀಕರ ಒಪ್ಪಿಗೆಯನ್ನು ಪಡೆಯುವುದು;

(ಬಿ) ಅಂಥ ಸ್ಥಳದಲ್ಲಿನ ಯಾವುದೇ ಭೂಮಿ ಅಥವಾ ಕಟ್ಟಡವನ್ನು ಪ್ರವೇಶಿಸುವುದು ಮತ್ತು ಸರ್ವೆ ಕಾರ್ಯಮಾಡುವುದು ಹಾಗೂ ಸಮತಟ್ಟು ಮಾಡುವುದು;

(ಸಿ) ಅಂಥ ಉದ್ದೇಶಕ್ಕಾಗಿ ಭೂಮಿಯನ್ನು ಸಿದ್ಧಪಡಿಸಲಾಗಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಎಲ್ಲಾ ಇತರ ಅವಶ್ಯಕ ಕಾರ್ಯಗಳನ್ನು ಮಾಡುವುದು;

(ಡಿ) ಪ್ರಸ್ತಾವಿತ ಭೂಮಿ ಅಥವಾ ಕಟ್ಟಡದ ಗಡಿಗಳನ್ನು ಮತ್ತು ಆನಂತರ ಮಾಡಬೇಕಾದ ಕಾಮಗಾರಿಯು ಯಾವುದಾದರೂ ಇದ್ದಲ್ಲಿ ಉದ್ದೇಶಿತ ಕ್ರಮಸೂಚಿಯನ್ನು ಗುರುತಿಸುವುದು;

(ಇ) ಗುರುತುಗಳನ್ನು ಮಾಡುವ ಮತ್ತು ಅಗಲಗಳನ್ನು (trenches) ತೋಡುವ ಮೂಲಕ ಅಂಥ ಸಮತಟ್ಟುಗಳು, ಗಡಿಗಳು ಮತ್ತು ಸಾಲುಗಳನ್ನು ಗುರುತಿಸುವುದು ಹಾಗೂ ಅನ್ಯಥಾ ಸರ್ವೆಕಾರ್ಯವು ಪೂರ್ಣಗೊಳ್ಳದಿದ್ದರೆ ಮತ್ತು ಸಮತಟ್ಟುಗಳನ್ನು ಮಾಡುವುದು ಹಾಗೂ ಗಡಿಗಳನ್ನು ಮತ್ತು ಸಾಲುಗಳನ್ನು ಗುರುತಿಸುವುದು; ಮತ್ತು

(ಎಫ್) ಭೂ ಮಾಲೀಕರ ಪ್ರಯೋಜನಕಾರಿ ಬಳಕೆಗಾಗಿ ಯೋಗ್ಯವಲ್ಲದ ಉಳಿಕೆ ಭೂಮಿಗಳ ಬಗ್ಗೆ ಪರಿಶೀಲಿಸುವುದು.

(iii) ಸಾರ್ವಜನಿಕ ಪ್ರಾಧಿಕಾರವು, ಭೂ ಮಾಲೀಕರು ಸಲ್ಲಿಸಿದ ಕ್ಲೇಮುಗಳನ್ನು ಪರಿಶೀಲಿಸತಕ್ಕದ್ದು ಮತ್ತು ಆದೇಶಗಳನ್ನು ಹೊರಡಿಸತಕ್ಕದ್ದು ಹಾಗೂ ಅರ್ಹ ಭೂ ಮಾಲೀಕರಿಂದ ನೋಂದಾಯಿತ ಬಿಟ್ಟುಕೊಡುವ ಪತ್ರಗಳನ್ನು ಪಡೆಯತಕ್ಕದ್ದು:

ಪರಂತು (i)ನೇ ಖಂಡದ ಅಡಿಯಲ್ಲಿ ಅಧಿಸೂಚಿಸಿದ ಭೂಮಿಯ ಉಳಿಕೆ ಭಾಗವು ಭೂ ಮಾಲೀಕ ಅಥವಾ ಹಿತಾಸಕ್ತಿಯುಳ್ಳ ವ್ಯಕ್ತಿಗಳ ಪ್ರಯೋಜನಕಾರಿ ಬಳಕೆಗಾಗಿ ಯೋಗ್ಯವಾಗಿಲ್ಲವೆಂದು ಅದನ್ನು ಬಿಟ್ಟುಕೊಡಲು ಅವರು ಕ್ಲೇಮನ್ನು ಸಲ್ಲಿಸಿದ ಸಂದರ್ಭದಲ್ಲಿ, ಸಾರ್ವಜನಿಕ ಪ್ರಾಧಿಕಾರವು, ಭೂಮಿಯ ಉಳಿಕೆ ಭಾಗವನ್ನು ಖರೀದಿಸಲು ವಿಚಾರಣೆಯನ್ನು ನಡೆಸತಕ್ಕದ್ದು ಮತ್ತು ಸೂಕ್ತ ಆದೇಶವನ್ನು ಹೊರಡಿಸತಕ್ಕದ್ದು ಹಾಗೂ ಭೂ ಮಾಲೀಕರಿಂದ ನೋಂದಾಯಿತ ಬಿಟ್ಟುಕೊಡುವ ಪತ್ರಗಳನ್ನು ಪಡೆಯತಕ್ಕದ್ದು.

(iv) ಸಾರ್ವಜನಿಕ ಪ್ರಾಧಿಕಾರವು (i)ನೇ ಖಂಡದ ಅಡಿಯಲ್ಲಿ ಹೊರಡಿಸಿದ ಅಧಿಸೂಚನೆ ಸಂಬಂಧದಲ್ಲಿ ಸ್ವೀಕರಿಸಲಾದ ಆಕ್ಷೇಪಣೆ ಮತ್ತು ಸಲಹೆಗಳನ್ನು ಪರಿಶೀಲಿಸತಕ್ಕದ್ದು ಮತ್ತು ಸ್ವೀಕರಿಸಿದ ಪ್ರತಿಯೊಂದು ಆಕ್ಷೇಪಣೆ ಮತ್ತು ಸಲಹೆಯ ನಡವಳಿಯನ್ನು ನಮೂದಿಸತಕ್ಕದ್ದು ಹಾಗೂ ತೀರ್ಮಾನಗಳನ್ನು ದಾಖಲಿಸತಕ್ಕದ್ದು.

(v) ಭೂಮಾಲೀಕರ ಅಥವಾ ಹಿತಾಸಕ್ತಿಯುಳ್ಳ ವ್ಯಕ್ತಿಗಳ ಕ್ಲೇಮುಗಳ ಹಾಗೂ ಸ್ವೀಕರಿಸಿದ ಆಕ್ಷೇಪಣೆ ಮತ್ತು ಸಲಹೆಗಳ ಪರಿಶೀಲನೆಯನ್ನು ಪೂರ್ಣಗೊಳಿಸಿದ ತರುವಾಯ, ಸಾರ್ವಜನಿಕ ಪ್ರಾಧಿಕಾರವು, ಬಿಟ್ಟುಕೊಟ್ಟ ಭೂಮಿಯ ಮಾರುಕಟ್ಟೆ ಮೌಲ್ಯ ಮತ್ತು ಕಟ್ಟಡ ಪ್ರದೇಶದ ಮೌಲ್ಯ ನಿರ್ಧರಣೆಯೊಂದಿಗೆ ಹಾಗೂ ಯಾವುದಕ್ಕಾಗಿ ಅಭಿವೃದ್ಧಿ ಹಕ್ಕುಗಳನ್ನು ಮಂಜೂರು ಮಾಡಲಾಗಿದೆಯೋ ಅಂಥ ಇತರ ವಿವರಗಳೊಂದಿಗೆ ನೋಂದಾಯಿತ ಬಿಟ್ಟುಕೊಡುವ ಪತ್ರದ ಮೂಲಕ ಸಾರ್ವಜನಿಕ ಪ್ರಾಧಿಕಾರಕ್ಕೆ ಬಿಟ್ಟುಕೊಡುವ ಭೂಮಿ ಅಥವಾ ಕಟ್ಟಡ ಪ್ರದೇಶದ ಪ್ರತಿಯೊಂದು ಭಾಗದ ಅನುಸೂಚಿಯನ್ನು ತೋರಿಸಿ ನಿಯಮಿಸಿದ ನಮೂನೆಯಲ್ಲಿ ತಾತ್ಕಾಲಿಕ ಅಂಗೀಕಾರ ಆದೇಶವನ್ನು ಹೊರಡಿಸತಕ್ಕದ್ದು, ಮತ್ತು (i)ನೇ ಖಂಡದ ಅಡಿಯಲ್ಲಿ ರಾಜ್ಯಪತ್ರದಲ್ಲಿ ಹೊರಡಿಸಿದ ಅಧಿಸೂಚನೆಯ ದಿನಾಂಕದಿಂದ ತೊಂಬತ್ತು ದಿನಗಳೊಳಗಾಗಿ ತಾತ್ಕಾಲಿಕ ಅಂಗೀಕಾರ ಆದೇಶವನ್ನು ಅಧಿಸೂಚಿಸತಕ್ಕದ್ದು ಹಾಗೂ ಸಾರ್ವಜನಿಕ ಪ್ರಾಧಿಕಾರದ ಜಾಲತಾಣದಲ್ಲಿ ತಾತ್ಕಾಲಿಕ ಅಂಗೀಕಾರ ಆದೇಶದ ಗೆಜೆಟ್ ಪ್ರತಿಯನ್ನು ಅಪ್ಲೋಡ್ ಮಾಡತಕ್ಕದ್ದು.

(vi) ತಾತ್ಕಾಲಿಕ ಅಂಗೀಕಾರ ಆದೇಶದ ಪ್ರಕಟಣೆ ನಂತರ ಪ್ರದೇಶದ ಭೂ ಮಾಲೀಕರಿಂದ ಹಾಗೂ ಹಿತಾಸಕ್ತಿಯುಳ್ಳ ವ್ಯಕ್ತಿಗಳಿಂದ ಸಾರ್ವಜನಿಕ ಪ್ರಾಧಿಕಾರದ ಹೆಸರಿಗೆ ಬಿಟ್ಟುಕೊಡುವ ಪತ್ರಗಳನ್ನು ಪಡೆಯತಕ್ಕದ್ದು. ತಾತ್ಕಾಲಿಕ ಅಂಗೀಕಾರ ಆದೇಶದ ಪ್ರಕಟಣೆಯ ದಿನಾಂಕದಿಂದ ಅರವತ್ತು ದಿನಗಳೊಳಗೆ ಅಂತಿಮ ಅಂಗೀಕಾರ ಆದೇಶವನ್ನು ಅಧಿಸೂಚಿಸತಕ್ಕದ್ದು. ಅಂತಿಮ ಅಂಗೀಕಾರ ಆದೇಶವು ತಾತ್ಕಾಲಿಕ ಅಂಗೀಕಾರ ಆದೇಶದಲ್ಲಿ ಪ್ರಕಟಿಸಲಾಗಿರುವ ಭೂ ಮಾಲೀಕರ ಹಾಗೂ ತಾತ್ಕಾಲಿಕ ಅಂಗೀಕಾರ ಆದೇಶದಲ್ಲಿ ನಿರ್ದಿಷ್ಟಪಡಿಸಲಾದಂತೆ ಜಮೀನನ್ನು ಬಿಟ್ಟು ಕೊಟ್ಟಿರುವವರ ಹೆಸರುಗಳನ್ನು ಮಾತ್ರ ಒಳಗೊಂಡಿರತಕ್ಕದ್ದು.

(vii) ಸಾರ್ವಜನಿಕ ಪ್ರಾಧಿಕಾರವು, (v)ನೇ ಖಂಡದ ಅಡಿಯಲ್ಲಿ ಪ್ರಕಟಿಸಿದ ಅಂತಿಮ ಅಂಗೀಕಾರ ಆದೇಶದ ಗೆಜೆಟ್ ಪ್ರತಿಯನ್ನು, ಸರ್ಕಾರಿ ರಾಜ್ಯಪತ್ರದಲ್ಲಿ ಅಂತಿಮ ಅಂಗೀಕಾರ ಆದೇಶವನ್ನು ಅಧಿಸೂಚಿಸಿದ ದಿನಾಂಕದಿಂದ ಏಳು ದಿನಗಳೊಳಗಾಗಿ ಯೋಜನಾ ಪ್ರಾಧಿಕಾರಕ್ಕೆ ಆನ್ ಲೈನ್ ಮುಖಾಂತರ ಅಥವಾ ಇತರೆ ರೂಪದಲ್ಲಿಯಾಗಲಿ ರವಾನಿಸತಕ್ಕದ್ದು ಹಾಗೂ ಸಾರ್ವಜನಿಕ ಪ್ರಾಧಿಕಾರಕ್ಕೆ ಮಾಹಿತಿ ನೀಡುವುದರೊಂದಿಗೆ ಅಂಗೀಕಾರ ಆದೇಶದಲ್ಲಿ ಪಟ್ಟಿ ಮಾಡಲಾದ ಅರ್ಹ ಭೂ ಮಾಲೀಕರಿಗೆ ಅಭಿವೃದ್ಧಿ ಹಕ್ಕುಗಳನ್ನು ನೀಡುವಂತೆ ಯೋಜನಾ ಪ್ರಾಧಿಕಾರವನ್ನು ಕೋರತಕ್ಕದ್ದು.

(viii) ಸಾರ್ವಜನಿಕ ಪ್ರಾಧಿಕಾರದಿಂದ ಅಂಗೀಕಾರ ಆದೇಶವನ್ನು ಸ್ವೀಕರಿಸಿದ ತರುವಾಯ ಯೋಜನಾ ಪ್ರಾಧಿಕಾರವು ಅದನ್ನು ಸ್ವೀಕರಿಸಿದ ಮೂವತ್ತು ದಿನಗಳೊಳಗಾಗಿ ಈ ಮುಂಚೆ ಆ ಭೂ ಪ್ರದೇಶದ ಭಾಗಕ್ಕೆ ಯಾವುದೇ ಸಾರ್ವಜನಿಕ ಪ್ರಾಧಿಕಾರದಿಂದ ವರ್ಗಾಯಿಸಬಹುದಾದ ಅಭಿವೃದ್ಧಿ ಹಕ್ಕು (ಟಿಡಿಆರ್) ನೀಡಲಾಗಿಲ್ಲವೇ ಎಂಬುದನ್ನು ಪರಿಶೀಲಿಸಿದ ನಂತರ, ನಿಯಮಿಸಬಹುದಾದಂಥ ನಿಬಂಧನೆಗಳು ಹಾಗೂ ಷರತ್ತುಗಳಿಗೊಳಪಟ್ಟು, ಕಾಲ್ಪನಿಕ ಭೂ ವಿಸ್ತೀರ್ಣವನ್ನು ನಿರ್ದಿಷ್ಟಪಡಿಸಿ ಸಾರ್ವಜನಿಕ ಪ್ರಾಧಿಕಾರಕ್ಕೆ ಮಾಹಿತಿ ನೀಡಿದ ಮೇರೆಗೆ ಅಂಗೀಕಾರಾರ್ಹವಾದ ಅಭಿವೃದ್ಧಿ ಹಕ್ಕುಗಳ ರೂಪದಲ್ಲಿ ಭೂ ಮಾಲೀಕರಿಗೆ ನಿಯಮಿಸಲಾದ ನಮೂನೆಯಲ್ಲಿ ಅಭಿವೃದ್ಧಿ ಹಕ್ಕು ಪ್ರಮಾಣ ಪತ್ರವನ್ನು ನೀಡತಕ್ಕದ್ದು. (i) ರಿಂದ (vi)ರ ವರೆಗಿನ ಖಂಡಗಳ ಅಡಿಯಲ್ಲಿ ಸಾರ್ವಜನಿಕ ಪ್ರಾಧಿಕಾರದ ಕ್ರಮದಿಂದ ಉದ್ಭವಿಸುವ ಅಭಿವೃದ್ಧಿ ಹಕ್ಕು ನೀಡಿಕೆಗೆ ಸಂಬಂಧಿಸಿದ ಯಾವುದೇ ಹೊಣೆಗಾರಿಕೆಯು ಸಾರ್ವಜನಿಕ ಪ್ರಾಧಿಕಾರಕ್ಕೆ ಸೀಮಿತವಾಗತಕ್ಕದ್ದು ಹಾಗೂ ಯೋಜನಾ ಪ್ರಾಧಿಕಾರವು ಅದಕ್ಕಾಗಿ ಜವಾಬ್ದಾರಿಯಾಗತಕ್ಕದ್ದಲ್ಲ;

(4). (9)ನೇ ಉಪ ಪ್ರಕರಣವನ್ನು ಬಿಟ್ಟು ಬಿಡತಕ್ಕದ್ದು.

(5). (12)ನೇ ಉಪಪ್ರಕರಣದಲ್ಲಿ "ಆ ಪ್ರದೇಶದ ಒಳಗೆ" ಎಂಬ ಪದಗಳ ತರುವಾಯ "ಅಥವಾ ಸರ್ಕಾರವು ಅಧಿಸೂಚಿಸಿದಂತೆ" ಎಂಬ ಪದಗಳನ್ನು ಸೇರಿಸತಕ್ಕದ್ದು.

(6). (13)ನೇ ಉಪಪ್ರಕರಣದ ಬದಲಿಗೆ ಈ ಮುಂದಿನದನ್ನು ಪ್ರತಿಯೋಜಿಸತಕ್ಕದ್ದು, ಎಂದರೆ:-

"(13) ಮಾಲೀಕನು ಅಭಿವೃದ್ಧಿ ಹಕ್ಕುಗಳನ್ನು ಅದೇ ಪ್ಲಾಟಿನ ಒಳಗಾಗಲಿ ಅಥವಾ ಅದೇ ಸ್ಥಳೀಯ ಯೋಜನಾ ಪ್ರದೇಶದಲ್ಲಿನ ಯಾವುದೇ ಇತರೆ ಪ್ರದೇಶದ ಒಳಗಾಗಲಿ ಅಥವಾ ಸರ್ಕಾರವು ಅಧಿಸೂಚಿಸಿದಂತೆ ಬಳಸಬಹುದು ಅಥವಾ ಅಂಥ ಅಭಿವೃದ್ಧಿ ಹಕ್ಕುಗಳ ಮಾಲೀಕನು ವರ್ಗಾಯಿಸಬಹುದಾದ ಅಭಿವೃದ್ಧಿ ಹಕ್ಕುಗಳಾಗಿ ಒಬ್ಬ ವರ್ಗಾವಣೆಧಾರಕನಿಗೆ (transferee) ಅಭಿವೃದ್ಧಿ ಹಕ್ಕುಗಳನ್ನು ವರ್ಗಾಯಿಸಬಹುದು, ಅದನ್ನು ಸ್ಥಳೀಯ ಯೋಜನಾ ಪ್ರದೇಶದೊಳಗೆ ನಿಯಮಿಸಲಾದಂತೆ ಅಥವಾ ಸರ್ಕಾರವು ಅಧಿಸೂಚಿಸಿದಂತೆ ಯಾವುದೇ ಪ್ರದೇಶದಲ್ಲಿ ಮಾರಾಟ ಮಾಡಬಹುದು ಅಥವಾ ಬಳಸಿಕೊಳ್ಳಬಹುದು."

(7). (19)ನೇ ಉಪಪ್ರಕರಣದಲ್ಲಿ,-

(ಎ) "ಯೋಜನಾ ಪ್ರಾಧಿಕಾರದ" ಎಂಬ ಪದಗಳ ತರುವಾಯ "ಮತ್ತು ಸಾರ್ವಜನಿಕ ಪ್ರಾಧಿಕಾರದ" ಎಂಬ ಪದಗಳನ್ನು ಸೇರಿಸತಕ್ಕದ್ದು; ಮತ್ತು

(ಬಿ) "ವ್ಯವಹರಣೆಗಳಿಗಾಗಿ" ಎಂಬ ಪದದ ತರುವಾಯ "ಮತ್ತು ರಾಜ್ಯದಲ್ಲಿ ಅಭಿವೃದ್ಧಿ ಹಕ್ಕುಗಳು ಅಥವಾ ವರ್ಗಾಯಿಸಬಹುದಾದ ಅಭಿವೃದ್ಧಿ ಹಕ್ಕುಗಳ ಸ್ವಾಕಿಂಗ್, ಬ್ಯಾಂಕಿಂಗ್ ಮತ್ತು ವಹಿವಾಟು ನಡೆಸುವುದಕ್ಕಾಗಿ" ಎಂಬ ಪದಗಳನ್ನು ಸೇರಿಸತಕ್ಕದ್ದು.

(8). (22)ನೇ ಉಪ-ಪ್ರಕರಣದಲ್ಲಿ "ಯೋಜನಾ ಪ್ರಾಧಿಕಾರದ ಯಾವುದೇ ಆದೇಶದಿಂದ" ಎಂಬ ಪದಗಳ ಬದಲಿಗೆ "ಸಾರ್ವಜನಿಕ ಪ್ರಾಧಿಕಾರ ಅಥವಾ ಯೋಜನಾ ಪ್ರಾಧಿಕಾರದ ಯಾವುದೇ ತೀರ್ಮಾನದಿಂದ" ಎಂಬ ಪದಗಳನ್ನು ಪ್ರತಿಯೋಜಿಸತಕ್ಕದ್ದು.

(9). (24)ನೇ ಉಪ-ಪ್ರಕರಣದಲ್ಲಿ "ಯೋಜನಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯು" ಎಂಬ ಪದಗಳ ತರುವಾಯ "ಅಥವಾ ಸಂದರ್ಭಾನುಸಾರ, ಯೋಜನಾ ಪ್ರಾಧಿಕಾರದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯು" ಎಂಬ ಪದಗಳನ್ನು ಸೇರಿಸತಕ್ಕದ್ದು.

(10) ಕೋಷ್ಠಕ ಮತ್ತು ಅದಕ್ಕೆ ಸಂಬಂಧಿಸಿದ ನಮೂದುಗಳ ಬದಲಿಗೆ ಈ ಮುಂದಿನದನ್ನು ಪ್ರತಿಯೋಜಿಸತಕ್ಕದ್ದು, ಎಂದರೆ:-

ಕೋಷ್ಠಕ

[(1)ನೇ ಉಪಪ್ರಕರಣವನ್ನು ನೋಡಿ]

ಅಂಗೀಕಾರಾರ್ಹವಾದ ಅಭಿವೃದ್ಧಿ ಹಕ್ಕುಗಳ ಪ್ರಮಾಣ

ಕ್ರ. ಸಂ.	ಬಿಟ್ಟುಕೊಡಲಾದ ಪ್ರದೇಶ	ಅಂಗೀಕಾರಾರ್ಹವಾದ ಅಭಿವೃದ್ಧಿ ಹಕ್ಕುಗಳು
1.	ಭೂಮಿ ಅಭಿವೃದ್ಧಿ ಹಕ್ಕುಗಳು	
	<p>(i) ಮಾಸ್ಟರ್ ಪ್ಲಾನ್ ನಲ್ಲಿ ಪ್ರಸ್ತಾವಿಸಲಾದಂತೆ ಅಥವಾ ಸ್ಥಳೀಯ ಪ್ರಾಧಿಕಾರವು ಅಥವಾ ಅಭಿವೃದ್ಧಿ ಪ್ರಾಧಿಕಾರವು ಪ್ರಸ್ತಾವಿಸಲಾದಂತೆ ಯಾವುದೇ ರಸ್ತೆಯ ಅಗಲೀಕರಣ/ಯಾವುದೇ ರಸ್ತೆ ನಿರ್ಮಾಣ</p> <p>(ii) ಸರ್ಕಾರವು ಅನುಮೋದಿಸಿದ ಯಾವುದೇ ಮೂಲ ಸೌಕರ್ಯ ಯೋಜನೆಗಳು (ಸಾರಿಗೆ, ನೀರು ಸರಬರಾಜು, ಚರಂಡಿ, ವಿದ್ಯುಚ್ಛಕ್ತಿ ಇತ್ಯಾದಿ.)</p> <p>(iii) ಮಾಸ್ಟರ್ ಪ್ಲಾನಿನಲ್ಲಿ ಪ್ರಸ್ತಾವಿಸಲಾದ ಅಥವಾ ಸ್ಥಳೀಯ ಪ್ರಾಧಿಕಾರವು ಮತ್ತು ಖಾಸಗಿ ಭೂಮಿಯ ಮೇಲೆ ಮರುಅಭಿವೃದ್ಧಿ ಯೋಜನೆಗಳು ಪ್ರಸ್ತಾವಿಸಿದ ಪಾರ್ಕಿಂಗ್, ಉದ್ಯಾನಗಳು, ಆಟದ ಮೈದಾನಗಳು ಮತ್ತು ಮುಕ್ತ ಸ್ಥಳಗಳು ಅಥವಾ ಯಾವುದೇ ಇತರ ಸಾರ್ವಜನಿಕ ಸ್ಥಳಗಳನ್ನು ಒದಗಿಸುವುದು.</p> <p>(iv) ಖಾಸಗಿ ಭೂಮಿಯ ಮೇಲೆ ಇಡಬ್ಲ್ಯೂಎಸ್/ಎಲ್ಐಜಿ/ಕೈಗೆಟಿಕುವ ವಸತಿ/ಕೊಳಚೆ ಪ್ರದೇಶ ಮರು ಅಭಿವೃದ್ಧಿ ಯೋಜನೆಯನ್ನು ಒದಗಿಸುವುದು.</p> <p>(v) ಸರ್ಕಾರವು ಕಾಲಕಾಲಕ್ಕೆ ಅಧಿಸೂಚಿಸುವ ಯಾವುದೇ ಇತರ ಸಾರ್ವಜನಿಕ ಉದ್ದೇಶ.</p>	<p>ಅಭಿವೃದ್ಧಿ ಹಕ್ಕು ಕಾಲ್ಪನಿಕ ಭೂಮಿಯ ರೂಪದಲ್ಲಿದ್ದು, ಅದು ಬಿಟ್ಟು ಕೊಡಲಾದ ಪ್ರದೇಶದ ಎರಡರಷ್ಟು ಪ್ರದೇಶಕ್ಕೆ ಸಮನಾಗಿರತಕ್ಕದ್ದು.</p>

2.	ಕಟ್ಟಡ ಅಭಿವೃದ್ಧಿ ಹಕ್ಕುಗಳು	
ಎ.	ಎಲ್ಲ ವಿಧದ ಕಟ್ಟಡಗಳು. (ಅಂಥ ಕಟ್ಟಡ ಪ್ರದೇಶಕ್ಕಾಗಿ ಅಭಿವೃದ್ಧಿ ಹಕ್ಕುಗಳ ಪ್ರಮಾಣಕ್ಕೆ ಪರಿಗಣಿಸಿದ ಪ್ರದೇಶವು ಅನುಮತಿಸಬಹುದಾದ ನೆಲ ಪ್ರದೇಶದ ಅನುಪಾತಕ್ಕೆ (FAR) ಸೀಮಿತಗೊಳಿಸಿ ಬಿಟ್ಟುಕೊಡಲಾದ ಪ್ರದೇಶವಾಗಿರತಕ್ಕದ್ದು.)	"ಕಾಲ್ಪನಿಕ ಭೂಮಿಯ" ರೂಪದಲ್ಲಿರುವ ಅಭಿವೃದ್ಧಿ ಹಕ್ಕುಗಳು, ಬಿಟ್ಟುಕೊಡಲಾದ ಕಟ್ಟಡದ/ಅದರ ಭಾಗದ ಮೌಲ್ಯವನ್ನು, ಕಟ್ಟಡ ಇರುವ ಭೂಮಿಯ/ಪ್ಲಾಟಿನ ಮಾರುಕಟ್ಟೆ ಮೌಲ್ಯದಿಂದ ವಿಭಾಗಿಸಿ ಪಡೆದ ಭೂ ಪ್ರದೇಶದ ಒಂದರಷ್ಟು ಭೂ ಪ್ರದೇಶಕ್ಕೆ ಸಮನಾಗಿರತಕ್ಕದ್ದು. ಕಟ್ಟಡದ ಮೌಲ್ಯದ ವಿಧಾನವು ನಿಯಮಿಸಲಾದಂತೆ ಇರತಕ್ಕದ್ದು.

(11) ವಿವರಣೆಯ ಶೀರ್ಷಿಕೆಯ ಅಡಿಯಲ್ಲಿ, ಕೋಷ್ಠಕದ ಟಿಪ್ಪಣಿಯ ತರುವಾಯ,-

(ಎ) (ಬಿ) ಖಂಡದಲ್ಲಿ "ಈ ಮೊತ್ತವು, ಸ್ವಾಧೀನಪಡಿಸಿಕೊಳ್ಳಬೇಕಾದ ಪ್ರದೇಶದ ಮಾರುಕಟ್ಟೆ ಮೌಲ್ಯಕ್ಕೆ ಸಮನಾಗಿರತಕ್ಕದ್ದು" ಎಂಬ ಪದಗಳನ್ನು ಬಿಟ್ಟುಬಿಡತಕ್ಕದ್ದು;

(ಬಿ) (ಕೆ) ಖಂಡದ ಬದಲಿಗೆ ಈ ಮುಂದಿನದನ್ನು ಪ್ರತಿಯೋಜಿಸತಕ್ಕದ್ದು, ಎಂದರೆ:-

"(ಕೆ) "ವರ್ಗಾಯಿಸಬಹುದಾದ ಅಭಿವೃದ್ಧಿ ಹಕ್ಕುಗಳು, (ಟಿಡಿಆರ್)" ಎಂದರೆ, ಮಾಲೀಕನು ವರ್ಗಾವಣೆಧಾರಕನಿಗೆ ವರ್ಗಾಯಿಸಿದ ಕಾಲ್ಪನಿಕ ಭೂಮಿಯ ರೂಪದಲ್ಲಿನ ಅಭಿವೃದ್ಧಿ ಹಕ್ಕು, ಅದನ್ನು ಸ್ಥಳೀಯ ಯೋಜನಾ ಪ್ರದೇಶದಲ್ಲಿ ಅಥವಾ ಸರ್ಕಾರವು ಅಧಿಸೂಚಿಸಿದ ಯಾವುದೇ ಇತರ ಪ್ರದೇಶದಲ್ಲಿ ಎಲ್ಲಿಯಾದರೂ ಮಾರಾಟ ಮಾಡಬಹುದು ಅಥವಾ ವಿಲೇವಾರಿ ಮಾಡಬಹುದು ಅಥವಾ ಬಳಸಿಕೊಳ್ಳಬಹುದು. ಕಾಲ್ಪನಿಕ ಭೂಮಿಯ ರೂಪದಲ್ಲಿ ಬಿಟ್ಟುಕೊಟ್ಟ ಪ್ರದೇಶದ ಅಭಿವೃದ್ಧಿ ಹಕ್ಕನ್ನು (ಡಿಆರ್) ನಿಬಂಧನೆಗಳು ಮತ್ತು ಷರತ್ತುಗಳಲ್ಲಿ ನಿರ್ದಿಷ್ಟಪಡಿಸಿದಂತೆ ಮೂಲ ಪ್ಲಾಟ್ ಮತ್ತು ಸ್ವೀಕರಣ ಪ್ಲಾಟ್ನ ಮಾರುಕಟ್ಟೆ ಮೌಲ್ಯವನ್ನು ವಿಭಜನೆ ಮಾಡಿದ ತರುವಾಯ ಮಾತ್ರವೇ ಟಿಡಿಆರ್ ಆಗಿ ಬಳಸಲು ಅನುಮತಿಸತಕ್ಕದ್ದು"; ಮತ್ತು

(ಸಿ) ಹಾಗೆ ಪ್ರತಿಯೋಜಿಸಿದ (ಕೆ) ಖಂಡದ ತರುವಾಯ ಈ ಮುಂದಿನದನ್ನು ಸೇರಿಸತಕ್ಕದ್ದು, ಎಂದರೆ:-

"(ಎಲ್) "ವರ್ಗಾಯಿತ ಅಭಿವೃದ್ಧಿ ಹಕ್ಕುಗಳ ಪ್ರಮಾಣ ಪತ್ರ (ಟಿಡಿಆರ್ ಸಿ)" ಎಂದರೆ ಅಭಿವೃದ್ಧಿ ಹಕ್ಕುಗಳ ಪ್ರಮಾಣ ಪತ್ರದ (ಡಿಆರ್‌ಸಿ) ಧಾರಕನು ವರ್ಗಾಯಿಸಬಹುದಾದ ಅಭಿವೃದ್ಧಿ ಹಕ್ಕುಗಳಾಗಿ (ಟಿಡಿಆರ್) ವರ್ಗಾಯಿಸಿದ ಅಭಿವೃದ್ಧಿ ಹಕ್ಕುಗಳ ಪ್ರಮಾಣ ಪತ್ರ, ಆನಂತರದ ಯಾರೇ ಟಿಡಿಆರ್ ಸಿ ಧಾರಕನು ವರ್ಗಾಯಿಸಿದ, ಟಿಡಿಆರ್‌ಗಾಗಿಯೂ ಸಹ ಟಿಡಿಆರ್ ಸಿಯನ್ನು ನೀಡತಕ್ಕದ್ದು."

The above translation of the Karnataka Town and Country Planning (Second Amendment) Ordinance, 2021 (Karnataka Ordinance 07 of 2021) shall be authoritative text in Kannada language under section 5-A of the Karnataka Official Language Act, 1963 (Karnataka Act 26 of 1963).

**ಧಾವರಾಚಂದ್ ಗೆಹ್ಲೋಟ್
ಕರ್ನಾಟಕದ ರಾಜ್ಯಪಾಲರು**

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ
ಮತ್ತು ಅವರ ಹೆಸರಿನಲ್ಲಿ,

(ಜಿ. ಶ್ರೀಧರ್)

ಸರ್ಕಾರದ ಕಾರ್ಯದರ್ಶಿ
ಸಂಸದೀಯ ವ್ಯವಹಾರಗಳು ಮತ್ತು
ಶಾಸನ ರಚನೆ ಇಲಾಖೆ.